

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ

ಕ್ರ.ಸಂ:ಹಿಸತೋನಿ:ಜಿಪಂ:ಕೊ:ತಾಸ: :2017-18


ದಿನಾಂಕ: 10-01-2018

“ಸಾರ್ವಜನಿಕ ಮಾಹಿತಿಗೆ ಪ್ರಕಟಣೆ”

2016-17

ಮಾಹಿತಿ ಹಕ್ಕು ಅಧಿನಿಯಮ, 2005 ಪ್ರಕರಣ 4 (1) (b) ಅಡಿಯಲ್ಲಿ ಮಾಹಿತಿ ಪ್ರಕಟಣೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಕೊಪ್ಪಳ ಕಛೇರಿಯ ಕಾರ್ಯಸಂಘಟನೆಯ ಪಟ್ಟಿ



ಕೊಪ್ಪಳ ತಾಲೂಕಿನಲ್ಲಿ ಒಟ್ಟು 4 ಹೋಬಳಿಗಳು, ಅವುಗಳಲ್ಲಿ ಕೊಪ್ಪಳ, ಅಳವಂಡಿ, ಇರಕಲ್ಲಗಡ ಮತ್ತು ಹಿಟ್ಟಾಳ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮುಖ್ಯಸ್ಥರಾಗಿದ್ದು, ಒಬ್ಬರು ತಾಂತ್ರಿಕ ಸಹಾಯಕರು, ಪ್ರತಿ ಹೋಬಳಿಯ ರೈತ ಸಂಪರ್ಕ ಕೇಂದ್ರದಡಿ ಕಾರ್ಯನಿರ್ವಹಿಸುತ್ತಿರುವ ನಾಲ್ಕು ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಒಬ್ಬರು ಅಧೀಕ್ಷಕರು, ಒಬ್ಬರು ಪ್ರಥಮ ದರ್ಜೆ ಸಹಾಯಕರು, ಒಬ್ಬರು ದ್ವಿತೀಯ ದರ್ಜೆ ಸಹಾಯಕರು, ಒಬ್ಬರು ಬೆರಳಚ್ಚುಗಾರರು ಹುದ್ದೆ ಇರುತ್ತದೆ.

❖ **ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯ ಕಾರ್ಯಗಳು ಮತ್ತು ಕರ್ತವ್ಯಗಳು :-**

★ **ಸಾಮಾನ್ಯ ಕಾರ್ಯಗಳು:**

1. ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜ.ಪಂ) ಕೊಪ್ಪಳ

2. ತಾಲೂಕಿನ ತೋಟಗಾರಿಕೆ ಬೆಳೆಗಾರರ ಅವಶ್ಯಕತೆಗಳಿಗೆ ತಕ್ಕಂತೆ ಯೋಜನೆಗಳನ್ನು ರೂಪಿಸುವುದು.
3. ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳನ್ನು ಹೋಬಳಿವಾರು ಹಂಚಿಕೆ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದು.
4. ಅಧಿನ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಮರ್ಪಕವಾಗಿ ಕೆಲಸ ನಿರ್ವಹಿಸಲು ಅವಶ್ಯಕವಿರುವ ಮಾರ್ಗದರ್ಶನ ನೀಡುವುದು.
5. ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳ ಸರ್ವತೋಮುಖ ಅಭಿವೃದ್ಧಿ ಪಡಿಸಲು ಅವಶ್ಯವಿರುವ ಮಾರ್ಗದರ್ಶನ ನೀಡುವುದು.
6. ಯೋಜನೆ /ಯೋಜನೇತರ ಬಿಲ್ಲುಗಳಿಗೆ ಮೇಲು ರುಜು ಮಾಡುವುದು.
7. ತಾಲೂಕಿನಲ್ಲಿ ಅನುಷ್ಠಾನಗೊಂಡಿರುವ ತೋಟಗಾರಿಕೆ ಯೋಜನೆಗಳ ತಾಕುಗಳನ್ನು ಪರಿಶೀಲನೆ ನಡೆಸುವುದು.
8. ತಾಲೂಕಿನ ವಿವಿಧ ಯೋಜನೆಗಳ ಪ್ರಗತಿಯ ಪರಿಶೀಲನೆ ಮಾಡಿ ಕ್ರೋಡೀಕೃತ ಪ್ರಗತಿ ವರದಿಯನ್ನು ತಯಾರಿಸಿ ಜಿಲ್ಲಾ ಕಛೇರಿಗೆ ಸಲ್ಲಿಸುವುದು.
9. ವಿಶೇಷ ಯೋಜನೆಗಳ ಅನುಷ್ಠಾನಕ್ಕೆ ಅವಶ್ಯವಿರುವ ತಾಲೂಕು ಮಟ್ಟದ ಸಮಿತಿಗಳ ಸದಸ್ಯ ಕಾರ್ಯದರ್ಶಿ/ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವುದು.
10. ತಾಲೂಕು ಪಂಚಾಯತಿ KDP ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖೆಯ ಪ್ರತಿನಿಧಿಯಾಗಿ ಭಾಗವಹಿಸುವುದು.
11. ಪ್ರಕೃತಿ ವಿಕೋಪ ಸಂಭವಿಸಿದ ಸಮಯದಲ್ಲಿ ಆಗಿರುವ ಹಾನಿಯ ಅಂದಾಜನ್ನು ಪರಿಶೀಲಿಸಿ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಹಾಯಧನಕ್ಕೆ ಕಂದಾಯ ಇಲಾಖೆಗೆ ಶಿಪಾರಸ್ಸು ಮಾಡುವುದು.

★ ವಿಸ್ತರಣೆ ಮತ್ತು ತರಬೇತಿ:

1. ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಕುರಿತು ರೈತರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
2. ತೋಟಗಾರಿಕೆ ಬೆಳೆಗಳ ಬೇಸಾಯ, ನಿರ್ವಹಣೆ, ಕೊಯ್ಲು, ಸಂಸ್ಕರಣೆ ಕುರಿತು ರೈತರಿಗೆ ತರಬೇತಿ ನೀಡುವುದು.
3. ತೋಟಗಾರಿಕೆಯಲ್ಲಿ ಸಾವಯವ ಕೃಷಿ, ಜೇನು ಕೃಷಿ ಮುಂತಾದ ಅವಶ್ಯಕ ಹೊಸ ತಂತ್ರಜ್ಞಾನಗಳನ್ನು ರೈತರಿಗೆ ತರಬೇತಿ, ವಿಚಾರ ಸಂಕರಣ, ಕಾರ್ಯಾಗಾರ ಮುಂತಾದವುಗಳನ್ನು ಏರ್ಪಡಿಸುವ ಮೂಲಕ ಮಾಹಿತಿ ಒದಗಿಸುವುದು.
4. ತೋಟಗಾರಿಕೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಹೊಸ ಹೊಸ ಯೋಜನೆಗಳ ಮಾಹಿತಿಯನ್ನು ಪತ್ರಿಕೆ, ಆಕಾಶವಾಣಿ, ದೂರದರ್ಶನ ಮುಂತಾದ ಸಮೂಹ ಮಾಧ್ಯಮಗಳ ಮೂಲಕ ರೈತರಿಗೆ ತಲುಪುವಂತೆ ಮಾಡುವುದು.
5. ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಶ್ವವಿದ್ಯಾಲಯ ಮುಂತಾದ ಕೃಷಿ ಆಧಾರಿತ ಸಂಶೋಧನಾ ಕೇಂದ್ರಗಳಿಂದ ವಿವಿಧ ಹೊಸ ತಂತ್ರಜ್ಞಾನಗಳನ್ನು ರೈತರ ತೋಟಗಳಿಗೆ ತಲುಪಿಸುವಂತೆ ಮಾಡುವುದು.
6. ರೈತರ ಮಕ್ಕಳಿಗೆ, ರೈತರಿಗೆ, ರೈತ ಮಹಿಳೆಯರಿಗೆ ತರಬೇತಿ ನೀಡುವುದು.
7. ರೈತರನ್ನು ರಾಜ್ಯ ಮತ್ತು ಹೊರ ರಾಜ್ಯಗಳ ಉತ್ತಮ ತೋಟ, ಸಂಶೋಧನಾ ಕೇಂದ್ರಗಳಿಗೆ ಪ್ರವಾಸ ಕೈಗೊಂಡು ರೈತರ ಜ್ಞಾನ ವರ್ಧನೆಗೆ ಸಹಕರಿಸುವುದು.

★ ಸಸ್ಯಾಭಿವೃದ್ಧಿ:

1. ಉತ್ತಮ ಗುಣಮಟ್ಟದ ಜಿಲ್ಲೆಯ ವಾತಾವರಣಕ್ಕೆ ಹೊಂದುವ ತಳಿಗಳನ್ನು ಗುರುತಿಸಿ ಅಭಿವೃದ್ಧಿಗೊಳಿಸುವುದು.
2. ಇಲಾಖೆಯ ತೋಟಗಾರಿಕೆ ಕ್ಷೇತ್ರಗಳಿಂದ, ಸಾರ್ವಜನಿಕ ವಲಯದ ನರ್ಸರಿಗಳಿಂದ, ಖಾಸಗಿ ವಲಯದ ನರ್ಸರಿಗಳಿಂದ ಉತ್ತಮ ಗುಣಮಟ್ಟದ ಕಸಿ/ಸಸಿಗಳನ್ನು ಉತ್ಪಾದಿಸಲು ಕ್ರಮ ಕೈಗೊಳ್ಳುವುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ

3. ಉತ್ತಮ ಗುಣಮಟ್ಟದ ಕಸಿ/ಸಸಿಗಳು ಅವಶ್ಯಕ ಪ್ರಮಾಣದಲ್ಲಿ ಸಾರ್ವಜನಿಕ ವಲಯದಲ್ಲಿ ಲಭ್ಯವಿಲ್ಲದಿದ್ದ ಸಮಯದಲ್ಲಿ ಖಾಸಗಿ ವಲಯದ ನರ್ಸರಿಗಳಿಂದ ಕರ್ನಾಟಕ ಪಾರದರ್ಶಕ ನಿಯಮಾವಳಿಗಳ ಮೂಲಕ ಪಡೆದು ರೈತರಿಗೆ ಒದಗಿಸುವ ವ್ಯವಸ್ಥೆ ಮಾಡುವುದು.
4. ತಾಲೂಕಿನ ವಿಶೇಷ ತೋಟಗಾರಿಕೆ ಬೆಳೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು.

★ ಪ್ರದೇಶ ವಿಸ್ತರಣೆ

1. ತಾಲೂಕಿನ ವಾತಾವರಣಕ್ಕೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಿ ಅವುಗಳ ಪ್ರದೇಶ ವಿಸ್ತರಣೆ ಕೈಗೊಳ್ಳುವುದು.
2. ಆಯಾ ಪ್ರದೇಶಗಳಿಗೆ ಸೂಕ್ತವಾದ ಬೆಳೆಗಳನ್ನು ಮತ್ತು ತಳಿಗಳನ್ನು ಆಯ್ಕೆ ಮಾಡಿ ಯೋಗ್ಯ ಫಲಾನುಭವಿಗಳಿಂದ ಪ್ರದೇಶ ವಿಸ್ತರಣೆ ಕೈಗೊಳ್ಳುವುದು.
3. ಹಣ್ಣು, ತರಕಾರಿ, ಹೂವಿನ ಬೆಳೆಗಳು, ತೋಟದ ಬೆಳೆಗಳು, ಸಂಬಾರು ಬೆಳೆಗಳು, ಔಷಧಿ ಬೆಳೆಗಳು, ಸುಗಂಧದ್ರವ್ಯ ಬೆಳೆಗಳ ಪ್ರದೇಶ ವಿಸ್ತರಣೆಗೆ ಯೋಗ್ಯವಾದ ಪರಿಸರವನ್ನು ಆಯ್ಕೆ ಮಾಡಿ ಅಲ್ಲಿನ ರೈತರಿಗೆ ಸದರಿ ಬೆಳೆಗಳ ಪ್ರದೇಶ ವಿಸ್ತರಣೆಗೆ ಪ್ರೋತ್ಸಾಹಿಸುವುದು.
4. ಹೊಸ ಬೆಳೆಗಳು, ತಳಿಗಳನ್ನು ಪರಿಚಯಿಸುವುದು.
5. ವಿನಾಶದ ಅಂಚಿನಲ್ಲಿರುವ ತೋಟಗಾರಿಕೆ ಬೆಳೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪಡಿಸುವುದು.

★ ನೀರಿನ ಮೂಲಗಳ ನಿರ್ಮಾಣ

1. ತೋಟಗಾರಿಕೆ ಬೆಳೆಗಳಿಗೆ ಅವಶ್ಯಕತೆಯಿರುವ ಪ್ರಮಾಣದಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಬೇಕಾದ ಸಮುದಾಯ ಕೆರೆಗಳನ್ನು ನಿರ್ಮಿಸಲು ರೈತರನ್ನು ಪ್ರೋತ್ಸಾಹಿಸುವುದು.
2. ವೈಜ್ಞಾನಿಕ ಪದ್ಧತಿಯಲ್ಲಿ ಬೆಳೆಗಳಿಗೆ ಸಾಕಾಗುವ ಪ್ರಮಾಣದ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಅವಶ್ಯಕತೆಗೆ ತಕ್ಕಂತೆ ಸಮುದಾಯ ಕೆರೆಗಳನ್ನು ನಿರ್ಮಿಸಲು ಸಹಾಯಧನ ಒದಗಿಸುವುದು.

★ ಸಂರಕ್ಷಿತ ಬೇಸಾಯ

1. ಶೇಡ್ ನೆಟ್ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.
2. ಹೊಸ ಹೊಸ ಬೆಳೆಗಳನ್ನು ಸಂರಕ್ಷಿತ ಬೇಸಾಯದಲ್ಲಿ ಬೆಳೆಯಲು ಪ್ರೋತ್ಸಾಹಿಸುವುದು.

★ ಸಮಗ್ರ ಪೋಷಕಾಂಶ ಹಾಗೂ ಸಮಗ್ರ ಪೀಡೆ ನಿರ್ವಹಣೆ

1. ತೋಟಗಾರಿಕೆ ಬೆಳೆಗಳಿಗೆ ಅವಶ್ಯವಿರುವ ಪೋಷಕಾಂಶಗಳ ನಿರ್ವಹಣೆ ಮಾಡಲು ಬೇಕಾದ ಸಾವಯವ ಜೈವಿಕ ಗೊಬ್ಬರಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಒದಗಿಸುವ ವ್ಯವಸ್ಥೆ ಮಾಡುವುದು.
2. ಮಣ್ಣಿನ ರಸಸಾರ ನಿರ್ವಹಣೆಗೆ ಅವಶ್ಯವಾದ ಸುಣ್ಣ / ಜಿಪ್ಸಂ ಬಳಸಲು ಪ್ರೋತ್ಸಾಹಿಸುವುದು.
3. ಹಸಿರೆಲೆ ಗೊಬ್ಬರಗಳ ಮಹತ್ವವನ್ನು ರೈತರಿಗೆ ಮನದಟ್ಟು ಮಾಡಿ ಬಳಕೆಯನ್ನು ಪ್ರೋತ್ಸಾಹಿಸುವುದು.
4. ಜೈವಿಕ ಪದ್ಧತಿಯಲ್ಲಿ ರೋಗ ಮತ್ತು ಕೀಟಗಳ ನಿಯಂತ್ರಣ ಪದ್ಧತಿಗೆ ಪ್ರೋತ್ಸಾಹಿಸುವುದು.
5. ಬೋರ್ಡೋ ಮಿಶ್ರಣ, ಜೈವಿಕ ಕೀಟನಾಶಕಗಳು, ಸಮೋಹಕ ಬಲೆಗಳ ಬಳಕೆಗೆ ಸಹಾಯಧನ ಒದಗಿಸುವುದು.
6. ಸಾರ್ವಜನಿಕ ವಲಯದಲ್ಲಿ ರೋಗ ಮುನ್ನೂಚನಾ ಘಟಕಗಳನ್ನು ಸ್ಥಾಪಿಸಿ ಮುಂದೆ ಬರಬಹುದಾದ ರೋಗಗಳ ಯಾ ಕೀಟಗಳ ಹತೋಟಿಗೆ ಅವಶ್ಯಕ ಮಾಹಿತಿಯನ್ನು ರೈತರಿಗೆ ಒದಗಿಸುವುದು.
7. ಸಸ್ಯ ಆರೋಗ್ಯ ಚಿಕಿತ್ಸಾಲಯವನ್ನು ಸ್ಥಾಪಿಸಿ ರೈತರಿಗೆ ಅವಶ್ಯಕ ಮಾಹಿತಿಯನ್ನು ಒದಗಿಸುವುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ

★ ಸಾವಯವ ಕೃಷಿ

1. ಸ್ಥಳೀಯವಾಗಿ ಲಭ್ಯವಿರುವ ಕೃಷಿ ತ್ಯಾಜ್ಯ ವಸ್ತುಗಳನ್ನು ಬಳಸಿಕೊಂಡು ಅತಿ ಕಡಿಮೆ ಖರ್ಚಿನಲ್ಲಿ ಎರೆಹುಳು ಗೊಬ್ಬರ, ಜೀವಾಮೃತ, ಪಂಚಗವ್ಯ, ಬಯೋಡೈಜೆಸ್ಟರ್‌ಗಳನ್ನು ನಿರ್ಮಿಸಲು ಪ್ರೋತ್ಸಾಹಿಸುವುದು.
2. ಸಾವಯವ ಪರಿವರ್ತನೆಗೆ ರೈತರನ್ನು ಪ್ರೋತ್ಸಾಹಿಸುವುದು.
3. ಸಾವಯವ ಕೃಷಿ ದೃಢೀಕರಣ ವ್ಯವಸ್ಥೆ ಹೊಂದಲು ಪ್ರೋತ್ಸಾಹಿಸುವುದು.
4. ಸಾವಯವ ಕೃಷಿ ಅಳವಡಿಕೆ ಕುರಿತು ಸರ್ವಿಸ್ ಪ್ರೊವೈಡರ್‌ಗಳು, ಸಾವಯವ ಕೃಷಿಕರಿಗೆ, ಇಲಾಖಾ ವಿಸ್ತರಣಾಧಿಕಾರಿಗಳಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡುವುದು.
5. ಇಲಾಖೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾದರಿ ಸಾವಯವ ತೋಟ ನಿರ್ಮಾಣ ಮಾಡಿಸುವುದು.

★ ಜೇನು ಕೃಷಿ

1. ರೈತರ ತೋಟಗಳಲ್ಲಿ ಜೇನು ಸಾಕಣೆಗೆ ಪ್ರೋತ್ಸಾಹಿಸುವುದು.
2. ಜೇನು ಸಾಕಣೆಗೆ ಸೊಸೈಟಿಗಳ/ಸರ್ವಿಸ್ ಪ್ರೊವೈಡರ್ ಮೂಲಕ ರೈತರಿಗೆ ತರಬೇತಿ ಏರ್ಪಡಿಸುವುದು.
3. ರೈತರ ತೋಟಗಳ ಬೆಳೆಗಳಲ್ಲಿನ ಪರಾಗಸ್ಪರ್ಶ ಹೆಚ್ಚಳದಲ್ಲಿ ಜೇನು ಹುಳಗಳ ಪಾತ್ರದ ಬಗ್ಗೆ ರೈತರಿಗೆ ಅರಿವು ಮೂಡಿಸುವುದು.

★ ಕೊಯ್ಲೋತ್ತರ ನಿರ್ವಹಣೆ

1. ತೋಟಗಾರಿಕೆ ಬೆಳೆಗಳಾದ ಹಣ್ಣು, ತರಕಾರಿ, ತೋಟದ ಬೆಳೆಗಳು, ಔಷಧಿ ಸಸ್ಯಗಳು ಮತ್ತು ಸುಗಂಧ ದ್ರವ್ಯ ಬೆಳೆಗಳ ಕೊಯ್ಲೋತ್ತರ ನಿರ್ವಹಣೆಗೆ ಪ್ರೋತ್ಸಾಹಿಸುವುದು.
2. ತೋಟಗಾರಿಕೆ ಬೆಳೆಗಳ ಅವಶ್ಯಕತೆಗೆ ತಕ್ಕಂತೆ ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.
3. ಶೀತಲ ಗೃಹ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.
4. ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವುದು.

★ ತೋಟಗಾರಿಕೆ ಬೆಳೆಗಳಿಗೆ ಮಾರುಕಟ್ಟೆ ಅಭಿವೃದ್ಧಿ

1. ತಾಲೂಕಿನ ತೋಟಗಾರಿಕೆ ಬೆಳೆಗಾರರ ಸಂಘಗಳು, ಎಪಿಎಂಸಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಸಗಟು ಮಾರುಕಟ್ಟೆ ಅಭಿವೃದ್ಧಿಗೆ ಸಹಾಯಧನ ಒದಗಿಸುವುದು.
2. ಗ್ರಾಮೀಣ ಮಾರುಕಟ್ಟೆ, ರೈತ ಸಂತೆ, ನೇರ ಮಾರುಕಟ್ಟೆ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.

★ ಇತರೆ ಕಾರ್ಯಗಳು:-

1. ತಾಲೂಕಿನ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತೋಟಗಾರಿಕೆ ಉಪನಿರ್ದೇಶಕರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಮತ್ತಿತರ ಮೇಲಾಧಿಕಾರಿಗಳು ಸೂಚಿಸುವ ವಿಶೇಷ ಕೆಲಸಗಳನ್ನು ನಿರ್ವಹಿಸುವುದು.
2. ಜನಸ್ಪಂದನಾ ಸಭೆ ಮುಂತಾದ ಸಭೆಗಳಿಗೆ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುವುದು.
3. ಪ್ರಕೃತಿ ವಿಕೋಪ ಮುಂತಾದ ಸಮಯಗಳಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸ ನಿರ್ವಹಿಸುವುದು.
4. ಇನ್ನಿತರೆ ಕಾಲಕಾಲಕ್ಕೆ ಸೂಚಿಸಲಾಗುವ ವಿಶೇಷ ಕಾರ್ಯ ನಿರ್ವಹಿಸುವುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜ.ಪಂ) ಕೊಪ್ಪಳ

4 B (II) ಅಧಿಕಾರಿ/ ನೌಕರರುಗಳ ಅಧಿಕಾರ ಮತ್ತು ಕರ್ತವ್ಯಗಳು

ಹಿ.ಸ.ತೋ.ನಿ. (ಜಿ.ಪಂ) ಕೊಪ್ಪಳ	ತಾಲೂಕಿನ ತೋಟಗಾರಿಕೆ ಇಲಾಖೆಗೆ ನಿಗದಿಪಡಿಸಿದ ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ, ರಾಜ್ಯ ವಲಯ ಮತ್ತು ಕೇಂದ್ರ ವಲಯ ಯೋಜನೆಗಳನ್ನು ಅನುಷ್ಠಾನ ಮಾಡುವುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗೆ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯೊಳಗೆ ಅಭಿವೃದ್ಧಿ ಹಾಗೂ ಆಡಳಿತ ಕೆಲಸ ನಿರ್ವಹಿಸುವುದು, ತಾಲೂಕಿಗೆ ನಿಗದಿಪಡಿಸಿದ ಎಂ.ಎಂ.ಆರ್ ಗುರಿಗಳಂತೆ ಆರ್ಥಿಕ, ಭೌತಿಕ ಪ್ರಗತಿ ಸಾಧಿಸುವುದು. ತಾಲೂಕಿನ ರೈತರ ಅಭಿವೃದ್ಧಿಗೆ ಸಂಬಂಧಿಸಿದಂತೆ ತೋಟಗಾರಿಕೆ ಉಪನಿರ್ದೇಶಕರಿಗೆ/ ನಿರ್ದೇಶನಾಲಯಕ್ಕೆ ಸೂಕ್ತ ವಿವರ ನೀಡುವುದು. ತಾಲೂಕಿನಲ್ಲಿ ಅಸ್ತಿತ್ವದಲ್ಲಿರುವ ತೋಟಗಾರಿಕೆ ಕ್ಷೇತ್ರ/ ನರ್ಸರಿಗಳ ನಿರ್ವಹಣೆಯ ಉಸ್ತುವಾರಿ ವಹಿಸಿ ಅಭಿವೃದ್ಧಿಗೆ ಸೂಕ್ತ ಕ್ರಮವಹಿಸುವುದು. ರೈತರ ತೋಟಗಳಿಗೆ ಭೇಟಿನೀಡಿ ತಾಂತ್ರಿಕ ಮಾಹಿತಿ ನೀಡುವುದು. ಅಧಿಕಾರ ಮೀರಿದ ಪ್ರಸ್ತಾವನೆಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಸ.ತೋ.ಅ (ತಾ.ಸ) ಕೊಪ್ಪಳ	ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ, ರಾಜ್ಯ ವಲಯ ಮತ್ತು ಕೇಂದ್ರ ವಲಯ ಯೋಜನೆಗಳಿಗೆ ಸಂಬಂಧಿಸಿದ ಕಡತಗಳ ನಿರ್ವಹಣೆ, ಯೋಜನೆ/ ಕಾರ್ಯಕ್ರಮಗಳ ಸಂಬಂಧಿಸಿದ ಎಲ್ಲಾ ವರದಿಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ತಾಂತ್ರಿಕ ಮಂಜೂರಾತಿ ಅಗತ್ಯವಿದ್ದಲ್ಲಿ ನೀಡುವುದು. ಮೇಲಾಧಿಕಾರಿಗಳಿಂದ ಕೇಳಿದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರಗಳಿಂದ ಪಡೆಯುವುದು ಹಾಗೂ ಕ್ರೋಡೀಕೃತ ವರದಿಯನ್ನು ಸಲ್ಲಿಸುವುದು. ಎಲ್ಲಾ ಯೋಜನೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಇತರ ಸುತ್ತೋಲೆಗಳನ್ನು ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ರವಾನಿಸುವುದು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಅನುಪಸ್ಥಿತಿಯಲ್ಲಿ ಕಛೇರಿ ದೈನಂದಿನ ಕೆಲಸಗಳ ನಿರ್ವಹಿಸುವುದು, ಅಧೀಕ್ಷಕರ ಸಹಕಾರದೊಂದಿಗೆ ಎಲ್ಲಾ ಅಡ್ಡ್ ಕಡತಗಳನ್ನು ಪರಿಶೀಲಿಸಿ ವಿಲೇವಾರಿಗೆ ಕ್ರಮವಹಿಸುವುದು, ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಸ.ತೋ.ಅ (ರೈ.ಸಂ.ಕೇಂದ್ರ)	ತೋಟಗಾರಿಕೆ ಬೆಳೆಗಳ ಸುಧಾರಿತ ಬೇಸಾಯ ಪದ್ಧತಿ, ಸಮಗ್ರ ಪೂರ್ವಕಾಂಶ ನಿರ್ವಹಣೆ ಹಾಗೂ ಸಮಗ್ರ ಕೀಟ ಮತ್ತು ಪೀಡೆಗಳ ನಿರ್ವಹಣೆ ಬಗ್ಗೆ ತಾಂತ್ರಿಕ ಮಾರ್ಗದರ್ಶನವನ್ನು ರೈತರಿಗೆ ನೀಡುವುದು. ರೈತರಿಗೆ ತೋಟಗಾರಿಕೆಯಲ್ಲಿ ಆಸಕ್ತಿ ಮೂಡಿಸಿ, ತೋಟಗಾರಿಕೆ ಪ್ರದೇಶ ವಿಸ್ತರಣೆ ಮತ್ತು ರೈತರ ಆದಾಯ ಹೆಚ್ಚಿಸಲು ಕ್ರಮವಹಿಸುವುದು. ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ, ರಾಜ್ಯ ವಲಯ ಮತ್ತು ಕೇಂದ್ರ ವಲಯ ಯೋಜನೆಗಳ ಉದ್ದೇಶ ಮತ್ತು ಸೌಲಭ್ಯಗಳನ್ನು ಮಾರ್ಗಸೂಚಿ ಅನುಸಾರ ರೈತರಿಗೆ ನೀಡುವುದು. ಮಾಸಿಕ ಪ್ರಗತಿ ವರದಿಯನ್ನು ತಾಲೂಕು ಕಛೇರಿಗೆ ಸಲ್ಲಿಸುವುದು. ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ತೋಟಗಾರಿಕೆ ಸಹಾಯಕರು	ಕ್ಷೇತ್ರ/ ನರ್ಸರಿಗಳಲ್ಲಿ ಮೇಲಿವರಿಸಿದ ಮಾಡುವುದು ಹಾಗೂ ನಿಗದಿಪಡಿಸಿದ ಸಸ್ಯಭಿವೃದ್ಧಿ ಗುರಿಗಳನ್ನು ಸಾಧಿಸುವುದು ಮತ್ತು ನಿರ್ವಹಣೆ ಮಾಡುವುದು. ಇತರ ಬಿಲ್ಲುಗಳನ್ನು ಮೇಲಾಧಿಕಾರಿಗಳಿಗೆ ನೀಡುವುದು, ನಿಗದಿ ಪಡಿಸಿದ ವಲಯದ ಯೋಜನೆಗಳನ್ನು ರೈತರಿಗೆ ತಲುಪಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಅಧೀಕ್ಷಕರು:	ಎಲ್ಲಾ ವಿಷಯ ನಿರ್ವಹಕರು ಮಂಡಿಸುವ ಕಡತಗಳನ್ನು ನಿಯಮಾನುಸಾರ ಪರಿಶೀಲಿಸಿ ಮುಂದಿನ ಆದೇಶ ಕೋರಿ ಅಧಿಕಾರಿಗಳಿಗೆ ಮಂಡಿಸುವುದು, ಕೇಂದ್ರಸ್ಥಾನದ ಸಹಾಯಕರಿಗೆ ಲೆಕ್ಕ ತಪಾಸಣೆ ವರದಿಗಳಿಗೆ ಅನುಸರಣಾ ಉತ್ತರಗಳನ್ನು ಸಲ್ಲಿಸುವ ಬಗ್ಗೆ ಸಹಾಯ ಮಾಡುವುದು ಮತ್ತು ಶಿಸ್ತುಕ್ರಮಗಳ ಕಡತಗಳ ನಿರ್ವಹಣೆ, ಕಛೇರಿಯ ಮುಖ್ಯಸ್ಥರೊಂದಿಗೆ ತಾಲೂಕು ಮಟ್ಟದ ಕಛೇರಿಗಳ ವಾರ್ಷಿಕ ತಪಾಸಣೆ ಕೈಗೊಳ್ಳುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಪ್ರ.ದ.ಸ.:	ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ ಕಡತ ರಚಿಸಿ ಕಛೇರಿ ಕೈಪಿಡಿ ನಿಯಮಗಳ ಪ್ರಕಾರ ಮುಂದಿನ ಆದೇಶ ಕೋರಿ ಕಡತ ಮಂಡಿಸುವುದು ನಗಧು ಹಾಗೂ ನಗಧುಪುಸ್ತಕಗಳ ನಿರ್ವಹಣೆ, ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ, ರಾಜ್ಯ ವಲಯ ಮತ್ತು ಕೇಂದ್ರ ವಲಯ ಯೋಜನೆಗಳ ಬಿಲ್ಲುಗಳನ್ನು ಪರಿಶೀಲಿಸಿ ಮೇಲು ಸಹಿಗೆ ಮಂಡಿಸುವುದು, ಮಂಜೂರಾತಿ ಕ್ರಮವಹಿಸುವುದು, ಸದರಿ ಯೋಜನೆಗಳ ಅನುದಾನ ಬಿಡುಗಡೆ ಬಗ್ಗೆ ಕ್ರಮವಹಿಸುವುದು ಸರ್ಕಾರಿ ಆದೇಶ/ ಸುತ್ತೋಲೆಗಳ ಕಡತ ನಿರ್ವಹಣೆ, ಕಛೇರಿ ಆದೇಶ ಪುಸ್ತಕ ನಿರ್ವಹಣೆ ಅಧಿಕಾರಿ/ ಸಿಬ್ಬಂದಿಗಳ ರಜೆ, ವೇತನ ಬಡ್ಡಿ, ಪಿಂಚಣಿ ಸೌಲಭ್ಯ ಇತ್ಯಾದಿ ಕಡತಗಳ ನಿರ್ವಹಣೆ ಮಾಡುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ದ್ವಿ.ದ.ಸ.:	ಕಡತಗಳ ರಚನೆ, ವಿಷಯ ವಹಿ ರಚನೆ, ಕಡತಗಳ ಚಲನವಲನ, ಕಡತಗಳ ಕಾಯುವಿಕೆ, ಪತ್ರಗಳನ್ನು ಸ್ವೀಕರಿಸಿದ್ದಕ್ಕೆ ನಮೂದಿಕರಣ, ಕಡತ ಟಪಾಲುಗಳನ್ನು ಶಾಖೆಯಲ್ಲಿ ಹಂಚುವುದು, ಕಡತಗಳ ರವಾನೆ, ಪತ್ರಗಳನ್ನು ಮಾಡುವುದು, ವೇತನ ಬಿಲ್ಲು, ಡಿ.ಸಿ. ಬಿಲ್ಲು, ಎ.ಸಿ. ಬಿಲ್ಲು, ಎನ್.ಡಿ.ಸಿ. ಬಿಲ್ಲು, ಪ್ರವಾಸ ಭತ್ಯೆ ಬಿಲ್ಲು ತಯಾರಿಸುವುದು ಹಾಗೂ ಸಂಬಂಧಪಟ್ಟ ವಹಿಗಳ ನಿರ್ವಹಣೆ ಮಾಸಿಕ ಖರ್ಚು ಆದಾಯ ತಖ್ತೆ ತಯಾರಿಸುವುದು. ಸಾಧಿಲ್ವಾರು ಇತರ ಬಿಲ್ಲುಗಳಿಗೆ ಮಂಜೂರಾತಿ ಕ್ರಮ ಕೈಗೊಳ್ಳುವುದು, ಸ್ಟಾಂಪ್ ವಹಿ ನಿರ್ವಹಣೆ ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ

4 B (III) ನಿಯಮ ತೆಗೆದುಕೊಳ್ಳುವಂತಹ ಪ್ರಸ್ತಾವನೆಗಳಲ್ಲಿ ಪಾಲಿಸಬೇಕಾದ ಕ್ರಮ, ಮೇಲ್ವಿಚಾರಣೆ.

ಚಾನಲ್‌ಗಳ ಮತ್ತು ಅಕೌಂಟಿಬಲಿಟಿ ಸೇರಿದಂತೆ

ಹಿ.ಸ.ತೋ.ನಿ. (ಜಿ.ಪಂ) ಕೊಪ್ಪಳ	ತಾಲೂಕಿಗೆ ನಿಗದಿಪಡಿಸಿದ ಎಂ.ಎಂ.ಆರ್ ಗುರಿಗಳಂತೆ ಆರ್ಥಿಕ, ಭೌತಿಕ ಪ್ರಗತಿ ಸಾಧಿಸುವುದು. ತಾಲೂಕಿನಲ್ಲಿ ಅಸ್ತಿತ್ವದಲ್ಲಿರುವ ತೋಟಗಾರಿಕೆ ಕ್ಷೇತ್ರ/ ನರ್ಸರಿಗಳ ನಿರ್ವಹಣೆಯ ಉಸ್ತುವಾರಿ ವಹಿಸಿ ಅಭಿವೃದ್ಧಿಗೆ ಸೂಕ್ತ ಕ್ರಮವಹಿಸುವುದು. ಅಧಿಕಾರ ಮೀರಿದ ಪ್ರಸ್ತಾವನೆಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಸ.ತೋ.ಅ (ತಾ.ಸ) ಕೊಪ್ಪಳ	ಸಂಬಂಧಿಸಿದ ಕಡತಗಳ ನಿರ್ವಹಣೆ, ಯೋಜನೆ/ ಕಾರ್ಯಕ್ರಮಗಳ ವರದಿಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ತಾಂತ್ರಿಕ ಮಂಜೂರಾತಿ ಅಗತ್ಯವಿದ್ದಲ್ಲಿ ನೀಡುವುದು. ಮೇಲಾಧಿಕಾರಿಗಳಿಂದ ಕೇಳಿದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರಗಳಿಂದ ಪಡೆಯುವುದು ಹಾಗೂ ಕ್ರೋಡೀಕೃತ ವರದಿಯನ್ನು ಸಲ್ಲಿಸುವುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಅನುಪಸ್ಥಿತಿಯಲ್ಲಿ ಕಛೇರಿ ದೈನಂದಿನ ಕೆಲಸಗಳ ನಿರ್ವಹಿಸುವುದು, ಅಧೀಕ್ಷಕರ ಸಹಕಾರದೊಂದಿಗೆ ಎಲ್ಲಾ ಅಡಿಟ್ ಕಡತಗಳನ್ನು ಪರಿಶೀಲಿಸಿ ವಿಲೇವಾರಿಗೆ ಕ್ರಮವಹಿಸುವುದು, ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಸ.ತೋ.ಅ (ರೈ.ಸಂ.ಕೇಂದ್ರ)	ತೋಟಗಾರಿಕೆ ಬೆಳೆಗಳ ಸುಧಾರಿತ ಬೇಸಾಯ ಪದ್ಧತಿ, ಸಮಗ್ರ ಪೂರ್ವಕಾಂಶ ನಿರ್ವಹಣೆ ಹಾಗೂ ಸಮಗ್ರ ಕೀಟ ಮತ್ತು ಪೀಡೆಗಳ ನಿರ್ವಹಣೆ ಬಗ್ಗೆ ತಾಂತ್ರಿಕ ಮಾರ್ಗದರ್ಶನವನ್ನು ರೈತರಿಗೆ ನೀಡುವುದು. ರೈತರಿಗೆ ತೋಟಗಾರಿಕೆಯಲ್ಲಿ ಆಸಕ್ತಿ ಮೂಡಿಸಿ, ತೋಟಗಾರಿಕೆ ಪ್ರದೇಶ ವಿಸ್ತರಣೆ ಮತ್ತು ರೈತರ ಆದಾಯ ಹೆಚ್ಚಿಸಲು ಕ್ರಮವಹಿಸುವುದು. ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ, ರಾಜ್ಯ ವಲಯ ಮತ್ತು ಕೇಂದ್ರ ವಲಯ ಯೋಜನೆಗಳ ಉದ್ದೇಶ ಮತ್ತು ಸೌಲಭ್ಯಗಳನ್ನು ಮಾರ್ಗಸೂಚಿ ಅನುಸಾರ ರೈತರಿಗೆ ನೀಡುವುದು. ಮಾಸಿಕ ಪ್ರಗತಿ ವರದಿಯನ್ನು ತಾಲೂಕು ಕಛೇರಿಗೆ ಸಲ್ಲಿಸುವುದು. ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ತೋಟಗಾರಿಕೆ ಸಹಾಯಕರು	ಕ್ಷೇತ್ರ/ ನರ್ಸರಿಗಳಲ್ಲಿ ಮೇಲಿಸ್ತುವಾರಿ ಮಾಡುವುದು ಹಾಗೂ ನಿಗದಿಪಡಿಸಿದ ಸ್ಯಾಂಪ್ಲಿಂಗ್ ಗುರಿಗಳನ್ನು ಸಾಧಿಸುವುದು ಮತ್ತು ನಿರ್ವಹಣೆ ಮಾಡುವುದು. ಇತರ ಬಿಲ್ಲುಗಳನ್ನು ಮೇಲಾಧಿಕಾರಿಗಳಿಗೆ ನೀಡುವುದು, ನಿಗದಿ ಪಡಿಸಿದ ವಲಯದ ಯೋಜನೆಗಳನ್ನು ರೈತರಿಗೆ ತಲುಪಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಅಧೀಕ್ಷಕರು:	ಎಲ್ಲಾ ವಿಷಯ ನಿರ್ವಹಣೆ ಮುಂಡಿಸುವ ಕಡತಗಳನ್ನು ನಿಯಮಾನುಸಾರ ಪರಿಶೀಲಿಸಿ ಮುಂದಿನ ಆದೇಶ ಕೋರಿ ಅಧಿಕಾರಿಗಳಿಗೆ ಮುಂಡಿಸುವುದು, ಕಛೇರಿಯ ಮುಖ್ಯಸ್ಥರೊಂದಿಗೆ ತಾಲೂಕು ಮಟ್ಟದ ಕಛೇರಿಗಳ ವಾರ್ಷಿಕ ತಪಾಸಣೆ ಕೈಗೊಳ್ಳುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಪ್ರ.ದ.ಸ.:	ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ ಕಡತ ರಚಿಸಿ ಕಛೇರಿ ಕೈಪಿಡಿ ನಿಯಮಗಳ ಪ್ರಕಾರ ಮುಂದಿನ ಆದೇಶ ಕೋರಿ ಕಡತ ಮುಂಡಿಸುವುದು ನಗದು ಹಾಗೂ ನಗದುಪುಸ್ತಕಗಳ ನಿರ್ವಹಣೆ, ಯೋಜನೆಗಳ ಅನುದಾನ ಬಿಡುಗಡೆ ಬಗ್ಗೆ ಕ್ರಮವಹಿಸುವುದು ಸರ್ಕಾರಿ ಆದೇಶ/ ಸುತ್ತೋಲೆಗಳ ಕಡತ ನಿರ್ವಹಣೆ,
ದ್ವಿ.ದ.ಸ.:	ಕಡತ ಟಿಪ್ಪಣಿಗಳನ್ನು ಶಾಖೆಯಲ್ಲಿ ಹಂಚುವುದು, ಕಡತಗಳ ರವಾನೆ, ಪ್ರತಿಗಳನ್ನು ಮಾಡುವುದು, ಮಾಸಿಕ ಖರ್ಚು ಆದಾಯ ತಖ್ತೆ ತಯಾರಿಸುವುದು. ಸಾಧಿಲ್ವಾರು ಇತರ ಬಿಲ್ಲುಗಳಿಗೆ ಮಂಜೂರಾತಿ ಕ್ರಮ ಕೈಗೊಳ್ಳುವುದು, ಸ್ಟಾಂಪ್ ವಹಿ ನಿರ್ವಹಣೆ ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.

4 B (IV) ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಿಗದಿಪಡಿಸಲಾದ ವಿದಾನಗಳು, ಕಟ್ಟುಪಾಡುಗಳು.

ಹಿ.ಸ.ತೋ.ನಿ. (ಜಿ.ಪಂ) ಕೊಪ್ಪಳ	ತಾಲೂಕಿಗೆ ನಿಗದಿಪಡಿಸಿದ ಎಂ.ಎಂ.ಆರ್ ಗುರಿಗಳಂತೆ ಆರ್ಥಿಕ, ಭೌತಿಕ ಪ್ರಗತಿ ಸಾಧಿಸುವುದು. ತಾಲೂಕಿನಲ್ಲಿ ಅಸ್ತಿತ್ವದಲ್ಲಿರುವ ತೋಟಗಾರಿಕೆ ಕ್ಷೇತ್ರ/ ನರ್ಸರಿಗಳ ನಿರ್ವಹಣೆಯ ಉಸ್ತುವಾರಿ ವಹಿಸಿ ಅಭಿವೃದ್ಧಿಗೆ ಸೂಕ್ತ ಕ್ರಮವಹಿಸುವುದು. ಅಧಿಕಾರ ಮೀರಿದ ಪ್ರಸ್ತಾವನೆಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಸ.ತೋ.ಅ (ತಾ.ಸ) ಕೊಪ್ಪಳ	ಸಂಬಂಧಿಸಿದ ಕಡತಗಳ ನಿರ್ವಹಣೆ, ಯೋಜನೆ/ ಕಾರ್ಯಕ್ರಮಗಳ ವರದಿಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ತಾಂತ್ರಿಕ ಮಂಜೂರಾತಿ ಅಗತ್ಯವಿದ್ದಲ್ಲಿ ನೀಡುವುದು. ಮೇಲಾಧಿಕಾರಿಗಳಿಂದ ಕೇಳಿದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರಗಳಿಂದ ಪಡೆಯುವುದು ಹಾಗೂ ಕ್ರೋಡೀಕೃತ ವರದಿಯನ್ನು ಸಲ್ಲಿಸುವುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಅನುಪಸ್ಥಿತಿಯಲ್ಲಿ ಕಛೇರಿ ದೈನಂದಿನ ಕೆಲಸಗಳ ನಿರ್ವಹಿಸುವುದು, ಅಧೀಕ್ಷಕರ ಸಹಕಾರದೊಂದಿಗೆ ಎಲ್ಲಾ ಅಡಿಟ್ ಕಡತಗಳನ್ನು ಪರಿಶೀಲಿಸಿ ವಿಲೇವಾರಿಗೆ ಕ್ರಮವಹಿಸುವುದು, ಮೇಲಾಧಿಕಾರಿಗಳ ಆದೇಶ ಪಾಲಿಸುವುದು.

ಹಿರಿಯ ನಹಾಯಕ ತೋಟಗಾರಿಕೆ ನಿರ್ದೇಶಕರು (ಜ.ಪಂ) ಕೊಪ್ಪಳ

ಸ.ತೋ.ಅ (ರೈ.ಸಂ.ಕೇಂದ್ರ)	ತೋಟಗಾರಿಕೆ ಬೆಳೆಗಳ ಸುಧಾರಿತ ಬೇಸಾಯ ಪದ್ಧತಿ, ಸಮಗ್ರ ಪೂಷಕಾಂಶ ನಿರ್ವಹಣೆ ಹಾಗೂ ಸಮಗ್ರ ಕೀಟ ಮತ್ತು ಪೀಡೆಗಳ ನಿರ್ವಹಣೆ ಬಗ್ಗೆ ತಾಂತ್ರಿಕ ಮಾರ್ಗದರ್ಶನವನ್ನು ರೈತರಿಗೆ ನೀಡುವುದು. ರೈತರಿಗೆ ತೋಟಗಾರಿಕೆಯಲ್ಲಿ ಆಸಕ್ತಿ ಮೂಡಿಸಿ, ತೋಟಗಾರಿಕೆ ಪ್ರದೇಶ ವಿಸ್ತರಣೆ ಮತ್ತು ರೈತರ ಆದಾಯ ಹೆಚ್ಚಿಸಲು ಕ್ರಮವಹಿಸುವುದು. ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ, ರಾಜ್ಯ ವಲಯ ಮತ್ತು ಕೇಂದ್ರ ವಲಯ ಯೋಜನೆಗಳ ಉದ್ದೇಶ ಮತ್ತು ಸೌಲಭ್ಯಗಳನ್ನು ಮಾರ್ಗಸೂಚಿ ಅನುಸಾರ ರೈತರಿಗೆ ನೀಡುವುದು. ಮಾಸಿಕ ಪ್ರಗತಿ ವರದಿಯನ್ನು ತಾಲೂಕು ಕಛೇರಿಗೆ ಸಲ್ಲಿಸುವುದು. ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ತೋಟಗಾರಿಕೆ ಸಹಾಯಕರು	ಕ್ಷೇತ್ರ/ ನರ್ಸರಿಗಳಲ್ಲಿ ಮೇಲಿಸ್ತುವಾರಿ ಮಾಡುವುದು ಹಾಗೂ ನಿಗದಿಪಡಿಸಿದ ಸಸ್ಯಾಭಿವೃದ್ಧಿ ಗುರಿಗಳನ್ನು ಸಾಧಿಸುವುದು ಮತ್ತು ನಿರ್ವಹಣೆ ಮಾಡುವುದು. ಇತರೆ ಬಿಲ್ಲುಗಳನ್ನು ಮೇಲಾಧಿಕಾರಿಗಳಿಗೆ ನೀಡುವುದು, ನಿಗದಿ ಪಡಿಸಿದ ವಲಯದ ಯೋಜನೆಗಳನ್ನು ರೈತರಿಗೆ ತಲುಪಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಅಧೀಕ್ಷಕರು:	ಎಲ್ಲಾ ವಿಷಯ ನಿರ್ವಾಹಕರು ಮಂಡಿಸುವ ಕಡತಗಳನ್ನು ನಿಯಮಾನುಸಾರ ಪರಿಶೀಲಿಸಿ ಮುಂದಿನ ಆದೇಶ ಕೋರಿ ಅಧಿಕಾರಿಗಳಿಗೆ ಮಂಡಿಸುವುದು, ಕಛೇರಿಯ ಮುಖ್ಯಸ್ಥರೊಂದಿಗೆ ತಾಲೂಕು ಮಟ್ಟದ ಕಛೇರಿಗಳ ವಾರ್ಷಿಕ ತಪಾಸಣೆ ಕೈಗೊಳ್ಳುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.
ಪ್ರ.ದ.ಸ.:	ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ ಕಡತ ರಚಿಸಿ ಕಛೇರಿ ಕೈಪಿಡಿ ನಿಯಮಗಳ ಪ್ರಕಾರ ಮುಂದಿನ ಆದೇಶ ಕೋರಿ ಕಡತ ಮಂಡಿಸುವುದು ನಗಧು ಹಾಗೂ ನಗಧುಪುಸ್ತಕಗಳ ನಿರ್ವಹಣೆ, ಯೋಜನೆಗಳ ಅನುದಾನ ಬಿಡುಗಡೆ ಬಗ್ಗೆ ಕ್ರಮವಹಿಸುವುದು ಸರ್ಕಾರಿ ಆದೇಶ/ ಸುತ್ತೋಲೆಗಳ ಕಡತ ನಿರ್ವಹಣೆ,
ದ್ವಿ.ದ.ಸ.:	ಕಡತ ಟಪಾಲುಗಳನ್ನು ಶಾಖೆಯಲ್ಲಿ ಹಂಚುವುದು, ಕಡತಗಳ ರವಾನೆ, ಪ್ರತಿಗಳನ್ನು ಮಾಡುವುದು, ಮಾಸಿಕ ಖರ್ಚು ಆದಾಯ ತಪ್ಪಿ ತಯಾರಿಸುವುದು. ಸಾಧಿಲ್ಲಾರು ಇತರ ಬಿಲ್ಲುಗಳಿಗೆ ಮಂಜೂರಾತಿ ಕ್ರಮ ಕೈಗೊಳ್ಳುವುದು, ಸ್ಟಾಂಪ್ ವಹಿ ನಿರ್ವಹಣೆ ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.

4 B (V) ನೌಕರರು ಅವರವರ ಕರ್ತವ್ಯಗಳನ್ನು ನಿರ್ವಹಿಸಲಾದ/ ಉಪಯೋಗಿಸುವ/ ನಿಯಂತ್ರಣದಲ್ಲಿ ಇಟ್ಟುಕೊಂಡಿರುವ ನಿಯಮಗಳು/ ಸೂಚನೆಗಳು/ ಕೈಪಿಡಿಗಳು/ ದಾಖಲೆಗಳು ಮತ್ತು ನಿಬಂಧನೆಗಳು.

ಕರ್ನಾಟಕ ನಾಗರಿಕ ಸೇವಾ ನಿಯಮಗಳು

ಕರ್ನಾಟಕ ನಾಗರಿಕ ಸೇವಾ ನಿಯಮಗಳು (ಸಿ.ಸಿ.ಎ. ನಿಯಮಾವಳಿ)

ಕರ್ನಾಟಕ ಆರ್ಥಿಕ ಸಂಹಿತೆ

ಕಛೇರಿ ಕೈಪಿಡಿ

ವೃಂದ ಮತ್ತು ನೇಮಕಾತಿ ನಿಯಮಗಳು

ಆಯವ್ಯಯ ಕೈಪಿಡಿ

ಕರ್ನಾಟಕ ಖಜಾನೆ ಸಂಹಿತೆ

ಸಾಧಿಲ್ಲಾರು ವೆಚ್ಚದ ಕೈಪಿಡಿ

ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮ

1. ಕರ್ನಾಟಕ ಪಾರದರ್ಶಕತೆ ಅಧಿನಿಯಮ-೧೯೯೯
2. ಕರ್ನಾಟಕ ಪಂಚಾಯತರಾಜ್ ಅಧಿನಿಯಮ-೧೯೯೩
3. ಮಾಹಿತಿ ಹಕ್ಕು ಅಧಿನಿಯಮ-೨೦೦೫
4. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಮಾರ್ಗಸೂಚಿಗಳು
5. ಸೂಕ್ಷ್ಮ ನೀರಾವರಿ ಯೋಜನೆಯ ಮಾರ್ಗಸೂಚಿಗಳು
6. ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಯೋಜನೆಯ ಮಾರ್ಗಸೂಚಿಗಳು
7. ರಾಜ್ಯ ವಲಯ ಹಾಗೂ ಜಿಲ್ಲಾ ಪಂಚಾಯತ ಯೋಜನೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು
8. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಧಿನಿಯಮ
9. ಇಲಾಖೆ ಮತ್ತು ಆರ್ಥಿಕ ಇಲಾಖೆ ಹೊರಡಿಸಿದ ಡೆಲಿಗೇಷನ್ ಆಫ್ ಪಾವರ್ಸ್ ಮತ್ತು ವಿಶೇಷ ಡೆಲಿಗೇಷನ್ ಆಫ್ ಪಾವರ್ಸ್
10. ಸರಕಾರದ ಅಧಿಸೂಚನೆಗಳು (ಸುತ್ತೋಲೆಗಳು)
11. ಇಲಾಖೆಯಿಂದ ಹೊರಡಿಸಲಾದ ವಿಶೇಷ ಆದೇಶಗಳು ಮತ್ತು ಸುತ್ತೋಲೆಗಳು

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ

4 B (VI) ಕಡತ ಶೀರ್ಷಿಕೆ

ಅ.ಸಂ.	ಕಡತದ ಶಾಖೆ		ದಾಖಲಾತಿಗಳ ಉಲ್ಲೇಖ
1.	ಸಿಬ್ಬಂದಿ	EST	ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳ ಶಿಸ್ತು, ನಡತೆ ಮತ್ತು ಇತರೆ ವಿಷಯಗಳು
2.	ಲೆಕ್ಕ ಶಾಖೆ	Accounts	ಲೆಕ್ಕ ಪತ್ರ ಹಾಗೂ ಲೆಕ್ಕ ಪತ್ರಗಳ ಪರಿಶೀಲನೆ ನಗದು ವಹಿ ನಿರ್ವಹಣೆ ಇತ್ಯಾದಿ
3.	ಲೆಕ್ಕ ತಪಾಸಣೆ	Audit	ಮಹಾಲೇಖ ಪಾಲಕರ, ನಿರ್ದೇಶನಾಲಯ ಹಾಗೂ ಜಿಲ್ಲಾ ಪಂಚಾಯತ ಕಛೇರಿಗಳ ಲೆಕ್ಕ ತಪಾಸಣೆ ಪರಿಶೀಲನೆ ಹಾಗೂ ಅನುಸರಣಾ ಉತ್ತರ ನಿರ್ವಹಣೆ
4.	ತಾಂತ್ರಿಕ ಸಹಾಯಕರು	TA	ತಾಂತ್ರಿಕ ವಿಭಾಗದ ಎಲ್ಲಾ ಕೆಲಸಗಳ ನಿರ್ವಹಣೆ, ವಿಶೇಷ ಯೋಜನೆಗಳಿಗೆ ತಾಂತ್ರಿಕ ಕಡತಗಳ ನಿರ್ವಹಣೆ

- ಸಾಮಾನ್ಯ ಸ್ವೀಕೃತಿ.
- ನಮೂನೆ ರವಾನೆ ರಿಜಿಸ್ಟರ್.
- ನಮೂನೆ-ಎ ಮುದ್ದಾಮ ರಿಜಿಸ್ಟರ್.
- ನಿಯಮ 27 (ನಿಯಮ 63) ಸ್ಟಾಂಪ್ ರಿಜಿಸ್ಟರ್.
- ನಮೂನೆ-6 (ನಿಯಮ 38)ನಗದು ಪುಸ್ತಕ ರಿಜಿಸ್ಟರ್.
- ಕ.ಅ.ಸ.ಪ್ರ ಪತ್ರ 1 (ಅನುಚ್ಛೇದ-6ಹಣ ಸ್ವೀಕರಿಸಿದ ಬಗ್ಗೆ ಸ್ವೀಕೃತಿ ಪತ್ರ)
- ಕ.ಖ.ಸಂ 65-ಎ ಬಿಲ್ಲು ಹಾಜರುಪಡಿಸುವ ಚೀಟಿ ರಿಜಿಸ್ಟರ್.
- ಕ.ಆ.ಸಂ ನಮೂನೆ 62-ಎ ಪರಿವರ್ತನೆಯ ಸಲುವಾಗಿ ಬಿಲ್‌ಗಳ ರಿಜಿಸ್ಟರ್.
- ನಮೂನೆ ಸಂಖ್ಯೆ-24ಎ ವೇತನ ಬಟವಾಡೆ ಪುಸ್ತಕ (ನಮೂನೆ ಸಂಖ್ಯೆ 24ಎ)
- ಆಕಸ್ಮಿಕ ರಜಾ ವಹಿ.
- ತೋ.ಉ.ನಿ ಕಛೇರಿ ಅಧಿಕಾರಿ/ ಸಿಬ್ಬಂದಿ ವರ್ಗದವರ ವೇತನ ಬಿಲ್ಲಿನಲ್ಲಿ ಕಡಿತಗೊಳ್ಳುವ ರಿಜಿಸ್ಟರ್ ಹಬ್ಬದ ಮುಂಗಡ 2)
- ಸಾ.ಭ.ನಿ.ಕೆ.ಜಿ.ಆರ್.ಡಿ, ಎಲ್.ಆರ್.ಸಿ, ವೃತ್ತಿ ತೆರಿಗೆ, ಜಿ.ಆರ್.
- ಲೇಖನ ಸಾಮಗ್ರಿ ವಿತರಣಾ ರಿಜಿಸ್ಟರ್.
- ದಿನವಹಿ ದಾಸ್ತಾನು ಪುಸ್ತಕ ರಿಜಿಸ್ಟರ್.
- ತೋ.ಉ.ನಿ (ಜಿಪಂ) ಕೊಪ್ಪಳ ಕಛೇರಿಯ ಮಂಜೂರಾತಿ ಆದೇಶ ಪುಸ್ತಕ.
- ಈ ಕಛೇರಿಯ ಸಾಧಿಲ್ವಾರು ಪುಸ್ತಕ.
- ತಾಲೂಕು ಮಟ್ಟದ ಕಛೇರಿಗಳಿಗೆ ಮಂಜೂರಾತಿ ನೀಡುವ ವಹಿ.
- ಡಿ.ಸಿ ಬಿಲ್ಲುಗಳನ್ನು ಮೇಲುಸಹಿ ಮಾಡುವ ವಹಿ.
- ಜಿಲ್ಲಾ ಪಂಚಾಯತ್ ಕೊಪ್ಪಳದಿಂದ ಬಂದ ಅನುದಾನವನ್ನು ತಾಲೂಕಾವಾರು ಬಿಡುಗಡೆ ಮಾಡುವ ವಹಿ.
- ತಾಲೂಕು ಪಂಚಾಯತ ಯೋಜನೆಯ ಮೇಲು ಸಹಿ ವಹಿ.
- ನಮೂನೆ 24 ನಿಯಮ-58 ಪ್ರಯಾಣ ಭತ್ಯೆ ರಿಜಿಸ್ಟರ್ (ನಮೂನೆ-24 (ನಿಯಮ-58).
- ಕ.ಅ.ಸಂ/74 ರಲ್ಲಿ ನಿಗದಿಪಡಿಸಿರುವ ನಮೂನೆ ಸರ್ಕಾರದ ಮೋಟಾರುವಾಹನದ ಲಾಗ್ ಪುಸ್ತಕ.
- ಮಾಹೆವಾರು ಖರ್ಚಿನ ತಃಖ್ತೆಯ ರಿಜಿಸ್ಟರ್.
- ಅಧಿಕಾರಿ/ ಸಿಬ್ಬಂದಿಗಳ ಹಾಜರಾತಿ ಪಟ್ಟಿ ರಿಜಿಸ್ಟರ್.
- ಸಾಮಾನ್ಯ ಭವಿಷ್ಯ ನಿಧಿಯ ಮುಂಗಡ ಡ್ರಾ ಮಾಡುವ ರಿಜಿಸ್ಟರ್.
- ವಿದ್ಯುತ್ ಬಳಕೆ ವೆಚ್ಚದ ವಹಿ.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜ.ಪಂ) ಕೊಪ್ಪಳ

- ವಿಷಯ ವಹಿ ರಿಜಿಸ್ಟರ್.
- ಎನ್.ಡಿ.ಸಿ ಬಿಲ್ಲು ರಿಜಿಸ್ಟರ್.
- ನಮೂನೆ-14 ಅಂತಿಮ ವೇತನ ಪ್ರಮಾಣ ಪತ್ರ.
- ಸಾದಿಲ್ವಾರು ಬಿಲ್ಲುಗಳ ವಿವರ.
- ಜೆರಾಕ್ಸ್ ಯಂತ್ರದ ರಿಜಿಸ್ಟರ್.
- ಕಂಪ್ಯೂಟರ್ ರಿಜಿಸ್ಟರ್.
- ನಮೂನೆ34-ಎ ಪೀಠೋಪಕರಣ ವಹಿ.
- ಬಿ-7 ನಗದು ರಶೀದಿ.
- ಅಧಿಕಾರಿ/ ಸಿಬ್ಬಂದಿಯರ ಕಾರ್ಯನಿರ್ವಾಹಣ ವರದಿ ಪೈಲ್.
- ಸಿಬ್ಬಂದಿಗಳ ಸೇವಾ ಪುಸ್ತಕ ರಿಜಿಸ್ಟರ್‌ಗಳು.
- 7-ಎ ದೂರವಾಣಿ ರಿಜಿಸ್ಟರ್.
- ಶುದ್ಧ ಪ್ರತಿ ವಹಿ.
- ಭಾರತ ಸರ್ಕಾರ ಮಾಹಿತಿ ಹಕ್ಕು ನಿಯಮ-2005.
- ಸರ್ಕಾರ ಸುತ್ತೋಲೆಗಳ ಪೈಲ್.
- ಲೆಕ್ಕ ತಪಾಸಣೆ ಪೈಲ್.
- ರಾಷ್ಟ್ರೀಯ ತೋಟಗಾರಿಕೆ ಮಿಷನ್ ನಗದು ಪುಸ್ತಕ ವಹಿ.
- ರಾಷ್ಟ್ರೀಯ ತೋಟಗಾರಿಕೆ ಮಿಷನ್ ಡಿ.ಸಿ ಬಿಲ್ಲುಗಳ ರಿಜಿಸ್ಟರ್.
- ರಾಷ್ಟ್ರೀಯ ತೋಟಗಾರಿಕೆ ಮಿಷನ್ ಚೆಕ್ ಗಳನ್ನು ವಿವರಿಸುವ ರಿಜಿಸ್ಟರ್.
- ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ನಗದು ಪುಸ್ತಕ ವಹಿ.
- ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಡಿ.ಸಿ ಬಿಲ್ಲುಗಳ ರಿಜಿಸ್ಟರ್.
- ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಚೆಕ್ ಗಳನ್ನು ವಿವರಿಸುವ ರಿಜಿಸ್ಟರ್.
- ಸೂಕ್ಷ್ಮ ನೀರಾವರಿ ಯೋಜನೆಯ ನಗದು ಪುಸ್ತಕ ವಹಿ.
- ಸೂಕ್ಷ್ಮ ನೀರಾವರಿ ಯೋಜನೆಯ ಡಿ.ಸಿ ಬಿಲ್ಲುಗಳ ರಿಜಿಸ್ಟರ್.
- ಸೂಕ್ಷ್ಮ ನೀರಾವರಿ ಯೋಜನೆಯ ಚೆಕ್ ಗಳನ್ನು ವಿವರಿಸುವ ರಿಜಿಸ್ಟರ್.

4(1)(B) (VII) ಪಾಲಿಸಿಗಳನ್ನು ಮಾಡುವಾಗ ಅಥವಾ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಇರುವ ಏರ್ಪಾಡುಗಳನ್ನು ಸಾರ್ವಜನಿಕ

ಸದಸ್ಯರುಗಳ ಸಹಭಾಗಿತ್ವ ಮುಂತಾದ ವಿವರಗಳು.

ಇಲಾಖೆ ಮಾರ್ಗಸೂಚಿ/ ಎಂ.ಎಂ.ಆರ್. ಕಾರ್ಯಕ್ರಮಗಳು ಜಿಲ್ಲಾ ಪಂಚಾಯತ ಆದೇಶಗಳ ಅಡಿಯಲ್ಲಿ ಯೋಜನೆಗಳ ಅನುಷ್ಠಾನಗೊಳಿಸಲು ಕ್ರಮ ತೆಗೆದುಕೊಳ್ಳುವುದು. ಸಾರ್ವಜನಿಕ ಕುಂದುಕೊರತೆಗಳನ್ನು ಕಾನೂನಿನ ಚೌಕಟ್ಟಿನೊಳಗೆ ನಿರ್ಧರಿಸಿ ಕ್ರಮ ಕೈಗೊಳ್ಳುವುದು.

4(1)(B) (VIII): ಈ ಇಲಾಖೆಯಿಂದ ರಚಿಸಲ್ಪಡುವ ಅಥವಾ ಸಲಹೆಗಳನ್ನು ಪಡೆಯುವ ಸಲುವಾಗಿ ಎರಡು ಅಥವಾ ಅದಕ್ಕಿಂತ ಹೆಚ್ಚಾಗಿರುವ ಸದಸ್ಯರ ಸಮಿತಿ ಅಥವಾ ಇತರ ಪಟ್ಟಿ ಹಾಗೂ ಇಂತಹ ಕಮಿಟಿ ಮತ್ತು ಸಮಿತಿಗಳು ನಡೆಸುವ ಸೇವೆ ಮತ್ತು ನಡವಳಿಗಳನ್ನು ಸಾರ್ವಜನಿಕರು ಆಕ್ಷೇಪಿಸಬಹುದೇ? ಅಥವಾ ಇಂತಹ ಸಭೆಗಳ ನಡವಳಿಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆಯೇ

- ಹಿ.ಸ.ತೋ.ನಿ ಕಛೇರಿ ಆಧೀನ ಯಾವುದೇ ನಿಗಮ, ಕೌನ್ಸಿಲ್, ಬೋರ್ಡ್ ಸಮಿತಿಗಳು ಕಾರ್ಯ ನಿರ್ವಹಿಸುತ್ತಿಲ್ಲ.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ

4(1)(B) (IX) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ನೌಕರರ ದೂರವಾಣಿ ವಿವರಗಳ ಪಟ್ಟಿ.

ಕ್ರ. ಸಂ.	ಅಧಿಕಾರಿ/ಸಿಬ್ಬಂದಿಗಳ ಹುದ್ದೆ	ಅಧಿಕಾರಿ/ಸಿಬ್ಬಂದಿಗಳ ಹೆಸರು	ದೂರವಾಣಿ ಸಂಖ್ಯೆ
1.	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀ ನಜೀರ್ ಅಹ್ಮದ್	08539-231304
2.	ಸಹಾಯಕ ತೋಟಗಾರಿಕೆ ಅಧಿಕಾರಿ (ತಾ.ಸ)	ಶ್ರೀ ಪ್ರಶಾಂತ ನಾಯ್ಕ	08539-231304
3.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಕೊಪ್ಪಳ)	ಶ್ರೀ ಪಾಲಾಕ್ಷಪ್ಪ	08539-231304
4.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಹಿಟ್ಟಾಳ)	ಖಾಲಿ ಹುದ್ದೆ	08539-231304
5.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಇರಕಲ್ಲಗಡ)	ಶ್ರೀ ಓಬಣ್ಣ ಬಿ.ಕೆ	08539-231304
6.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಅಳವಂಡಿ)	ಶ್ರೀ ಮಾಂತೇಶ ಕೆ.ಹೊಟ್ಟಿನ	08539-231304
7.	ತೋಟಗಾರಿಕೆ ಸಹಾಯಕರು	ಶ್ರೀಮತಿ ಶೋಭಾ ಹೆಡ್ರಾಳ	08539-231304
8.	ತೋಟಗಾರಿಕೆ ಸಹಾಯಕರು	ಶ್ರೀ ಬಸವರಾಜ ರಾಂಪುರ	08539-231304
9.	ತೋಟಗಾರಿಕೆ ಸಹಾಯಕರು	ಶ್ರೀ ಮಲ್ಲಿಕಾರ್ಜುನ್ ಬಂಡಿ	08539-231304
10.	ತೋಟಗಾರಿಕೆ ಸಹಾಯಕರು	ಶ್ರೀ ಕೃಷ್ಣಮೂರ್ತಿ ಪಾಟೀಲ್	08539-231304
11.	ಆಧೀಕ್ಷಕರು	ಶ್ರೀ ಸುರೇಶ್ ವಿ.ಹಂಚಿನಾಳ	08539-231304
12.	ಪ್ರಥಮ ದರ್ಜೆ ಸಹಾಯಕರು	ಶ್ರೀ ಮಹಮ್ಮದ್ ಸಾಧಿಕ್ ಅಹ್ಮದ್	08539-231304
13.	ದ್ವಿತೀಯ ದರ್ಜೆ ಸಹಾಯಕರು	ಬಾಬು ಡಿ	08539-231304

4(1)(B) (10) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕೊಪ್ಪಳ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರ ವೇತನದ ವಿವರ.

ಕ್ರ. ಸಂ.	ಹುದ್ದೆ	ಹೆಸರು	ವೇತನ ಶ್ರೇಣಿ	ಪಡೆಯುತ್ತಿರುವ ವೇತನ
1.	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀ ನಜೀರ್ ಅಹ್ಮದ್	28,100-50,100	45954.00
2.	ಸಹಾಯಕ ತೋಟಗಾರಿಕೆ ಅಧಿಕಾರಿ (ತಾ.ಸ)	ಶ್ರೀ ಪ್ರಶಾಂತ ನಾಯ್ಕ	21,600-40,050	39278.00
3.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಕೊಪ್ಪಳ)	ಶ್ರೀ ಪಾಲಾಕ್ಷಪ್ಪ	21,600-40,050	37260.00
4.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಹಿಟ್ಟಾಳ)	ಖಾಲಿಹುದ್ದೆ	21,600-40,050	----
5.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಇರಕಲ್ಲಗಡ)	ಶ್ರೀ ಬಿ.ಕೆ ಓಬಣ್ಣ	21,600-40,050	42539.00
6.	ಸಹಾಯಕ ತೋಟಗಾರಿಕೆ ಅಧಿಕಾರಿ (ರೈ.ಸಂ.ಕೇ. ಅಳವಂಡಿ)	ಶ್ರೀ ಮಾಂತೇಶ ಕೆ.ಹೊಟ್ಟಿನ	21,600-40,050	34466.00
7.	ತೋಟಗಾರಿಕೆ ಸಹಾಯಕರು	ಶ್ರೀಮತಿ ಶೋಭಾ ಹೆಡ್ರಾಳ	12,500-24,000	21680.00
8.	ತೋಟಗಾರಿಕೆ ಸಹಾಯಕರು	ಶ್ರೀ ಬಸವರಾಜ ರಾಂಪುರ	12,500-24,000	22146.00
9.	ತೋಟಗಾರಿಕೆ ಸಹಾಯಕರು	ಶ್ರೀ ಮಲ್ಲಿಕಾರ್ಜುನ್ ಬಂಡಿ	12,500-24,000	22146.00
10.	ತೋಟಗಾರಿಕೆ ಸಹಾಯಕರು	ಶ್ರೀ ಕೃಷ್ಣಮೂರ್ತಿ ಪಾಟೀಲ್	12,500-24,000	22146.00

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜ.ಪಂ) ಕೊಪ್ಪಳ

11.	ಆಧೀಕ್ಷಕರು	ಶ್ರೀ ಸುರೇಶ್ ವಿ.ಹಂಚಿನಾಳ	20,000-36,300	37360.00
12.	ಪ್ರಥಮ ದರ್ಜೆ ಸಹಾಯಕರು	ಶ್ರೀ ಮಹ್ಮದ ಸಾದೀಕ್ ಅಹ್ಮದ	14,550-26,500	30048.00
13.	ದ್ವಿತೀಯ ದರ್ಜೆ ಸಹಾಯಕರು	ಶ್ರೀ ಬಾಬು ಡಿ	11,600-21,000	24940.00

4(1)(B) (11) ಆಯವ್ಯಯ ವಿತರಣೆ 2016-17.

ಕ್ರ. ಸಂ.	ಯೋಜನೆ/ ಯೋಜನೇತರ	ಭೌತಿಕ ಗುರಿ	ಆರ್ಥಿಕ ಗುರಿ (ಲಕ್ಷಗಳಲ್ಲಿ)
ಜಿಲ್ಲಾವಲಯದ ಯೋಜನೆಗಳು			
1	ವಿಶೇಷ ಹನಿ ನೀರಾವರಿ ಯೋಜನೆ 2435-00-101-0-28	27	15.02
2	ಪ್ರಚಾರ ಮತ್ತು ಸಾಹಿತ್ಯ 2435-00-101-0-38	10	2.13
3	ತೋಟಗಾರಿಕೆ ಕ್ಷೇತ್ರ ನರ್ಸರಿಗಳ ನಿರ್ವಹಣೆ ಮತ್ತು ಮೂಲ ಸೌಕರ್ಯದ ಅಭಿವೃದ್ಧಿ 2435-00-101-0-35	4	1.49
4	ರೈತರಿಗಾಗಿ ತರಬೇತಿ 2435-00-101-0-64	125	0.49
5	ರೈತರಿಗೆ ಸಹಾಯ 2435-00-101-0-62	26	0.26
6	ವಿಶೇಷ ಘಟಕ ಯೋಜನೆ 2225-00-101-0-64	666	0.60
7	ಗಿರಿಜನ ಉಪ ಯೋಜನೆ 2225-00-102-0-70	222	0.20
8	ಸಾಮರ್ಥ್ಯವುಳ್ಳ ರಾಜ್ಯಗಳಲ್ಲಿ ಎಣ್ಣೆತಾಳೆ ಬೇಸಾಯ 2435-00-101-0-02	308	8.99
ರಾಜ್ಯವಲಯದ ಯೋಜನೆಗಳು			
1	ತೋಟಗಾರಿಕೆ ಬೆಳೆಗಳು ರೋಗ ಮತ್ತು ಕೀಟಗಳ ಸಮಗ್ರ ನಿಯಂತ್ರಣ ಯೋಜನೆ 2401-00-111-0-08	116	2.58
2	ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ 2401-00-111-0-08	451	157.98
6	ಗ್ರಾಮೋದ್ಯಮ ಮತ್ತು ಸನ್ನ ಉದ್ಯಮಗಳ ಯೋಜನೆ 2851-00-200-0-01	46	2.33
ಕೇಂದ್ರವಲಯ ಯೋಜನೆಗಳು			
1	ಸೂಕ್ಷ್ಮ ನೀರಾವರಿ ಯೋಜನೆ 2401-119-41-410031	340	279.60
2	ರಾಷ್ಟ್ರೀಯ ತೋಟಗಾರಿಕೆ ಮಿಷನ್ 2401-119-40-400031 (NHM)	263	82.64
3	ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ 2401-00-800-2-43 (RKVY)	120	32.44
ಯೋಜನೇತರ 2401-00-001-2-02			35.00

4(1)(B) (12) ಸಹಾಯಧನದೊಂದಿಗೆ ನಡೆಸುವ ಯೋಜನೆಗಳು ಅಂತಹ ಯೋಜನೆಗಳ ಫಲಾನುಭವಿಗಳ ವಿವರ ಮತ್ತು ಮಂಜೂರಾದ ಮೊತ್ತ.

4(1)(B) (13) ಇಲಾಖೆಯಿಂದ ಅಥರೈಜೇಷನ್ ಮಂಜೂರಾದ/ ಪರವಾನಿಗೆ ನೀಡಲಾದ ಮತ್ತು ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆಯಲಾದ ರೆಸಿಪಿಯಂಟ್‌ಗಳ ವಿವರಗಳು.

4(1)(B) (14) ಕುಗ್ಗಿಸಲಾದ ಎಲೆಕ್ಟ್ರಾನಿಕ್ ಮಾದರಿಯಲ್ಲಿ ಲಭ್ಯವಿರುವ ಮಾಹಿತಿ ವಿವರ ದೊರಕುವಂತೆ ಅಥವಾ ಮಾಹಿತಿ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜ.ಪಂ) ಕೊಪ್ಪಳ

ಇಟ್ಟುಕೊಂಡಿರುವಿಕೆ.

4(1)(B) (15) ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಅವಕಾಶ ವಿಚಾರಗಳು ಗ್ರಂಥಾಲಯ ಅಥವಾ ಓದುವ ಕೊಠಡಿಗಳನ್ನು ಒಳಗೊಂಡು ಸಾರ್ವಜನಿಕ ಉಪಯೋಗಕ್ಕಾಗಿ ತೆರೆದಿದ್ದಾರೆಯೇ?

–ಸಾರ್ವಜನಿಕರ ಉಪಯೋಗಕ್ಕಾಗಿ ತೋಟದ ಬೆಳೆಗಳ/ತರಕಾರಿ ಇತ್ಯಾದಿ ತೋಟಗಾರಿಕೆ ಬೆಳೆಗಳ ನಿರ್ವಹಣೆ ಹಾಗೂ ನಿರ್ದೇಶನಾಲಯದಿಂದ ಬಂದಂತಹ ಕರ ಪತ್ರಗಳನ್ನು ಸೂಚನಾ ಫಲಕದ ಮೇಲೆ ಪ್ರದರ್ಶಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಚ್ಛೆಯುಳ್ಳ ರೈತರಿಗೆ ಕರ ಪತ್ರ ಹಾಗೂ ಮುದ್ರಿತ ಹೊತ್ತಿಗೆಗಳನ್ನು ನೀಡಲಾಗುತ್ತದೆ. ಉಳಿದಂತೆ ಗ್ರಂಥಾಲಯ ವ್ಯವಸ್ಥೆ ಇರುವುದಿಲ್ಲ.

4(1)(B) (16) ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು, ಪದನಾಮ ಮತ್ತು ಇತರೇ ವಿವರಗಳು ಸಾರ್ವಜನಿಕ ಮಾಹಿತಿ ಅಧಿಕಾರಿ

ಶ್ರೀ ನಜೀರ್‌ಅಹ್ಮದ್ ಸೋಂಪುರ
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
ಜಿಲ್ಲಾ ಪಂಚಾಯತ, ಕೊಪ್ಪಳ
ದೂರವಾಣಿ ಸಂಖ್ಯೆ: 8861294104

4(1)(B) (17) ನಿಗದಿಪಡಿಸಿದ ಇತರೇ ವಿಷಯಗಳು ಯಾವುದು ಇಲ್ಲ.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
ಜಿಲ್ಲಾ ಪಂಚಾಯತ, ಕೊಪ್ಪಳ